ಕರ್ನಾಟಕ ವಿಧಾನಸಭೆ

ಹದಿನಾಲ್ಕನೇ ವಿಧಾನಸಭೆ
(ಎಂಟನೇ ಅಧಿವೇಶನ)

ಕಾರ್ಯಕಲಾಪಗಳ ಪಟ್ಟಿ

ಮಂಗಳವಾರ, ದಿನಾಂಕ 07ನೇ ಜುಲೈ, 2015
(ಸಮಯ: ಬೆಳಗ್ಗೆ 11.00 ಗಂಟೆಗೆ)

-----

1. ವಿತ್ತೀಯ ಕಾರ್ಯಕಲಾಪಗಳು

2015-16ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಮತ್ತು ಮತಕ್ಕೆ ಹಾಕುವುದು:

ಬೇಡಿಕೆ ಸಂಖ್ಯೆ	**ಬೇಡಿಕೆಯ ಹೆಸರು**
09	ಸಹಕಾರ
20	ಲೋಕೋಪಯೋಗಿ

2. ಶಾಸನ ರಚನೆ

I . ವಿಧೇಯಕವನ್ನು ಮಂಡಿಸುವುದು.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ವಿಧೇಯಕ, 2015
ಶ್ರೀ ಕೃಷ್ಣ ಬೈರೇಗೌಡ (ಕೃಷಿ ರಾಜ್ಯ ಸಚಿವರು) ಅವರು;

ಅ) 2015ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ವಿಧೇಯಕವನ್ನು ಮಂಡಿಸಲು ಅನುಮತಿ ಕೋರುವುದು;
ಆ) ಹಾಗೂ ವಿಧೇಯಕವನ್ನು ಮಂಡಿಸುವುದು.

II. ವಿಧೇಯಕಗಳನ್ನು ಪರ್ಯಾಲೋಚಿಸುವುದು ಹಾಗೂ ಅಂಗೀಕರಿಸುವುದು

(i) ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ, 2015
ಶ್ರೀ ಸಿದ್ದರಾಮಯ್ಯ (ಮುಖ್ಯಮಂತ್ರಿ) ಅವರು;

ಅ) 2015ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು:
ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

(ii) ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) (ತಿದ್ದುಪಡಿ) ವಿಧೇಯಕ, 2015
ಶ್ರೀ ಆರ್.ವಿ. ದೇಶಪಾಂಡೆ (ಉನ್ನತ ಶಿಕ್ಷಣ ಮತ್ತು ಪ್ರವಾಸೋದ್ಯಮ ಸಚಿವರು) ಅವರು;

ಅ) 2015ನೇ ಸಾಲಿನ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ)(ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;
ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

ಪು.ತಿ.ನೋ.,.

(iii) ಕರ್ನಾಟಕ ಲಘು ವಿವಾದ ನ್ಯಾಯಾಲಯಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ, 2015
ಶ್ರೀ ಟಿ.ಬಿ. ಜಯಚಂದ್ರ (ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪಶುಸಂಗೋಪನೆ ಮತ್ತು ಮುಜರಾಯಿ ಸಚಿವರು) ಅವರು;

ಅ) 2015ನೇ ಸಾಲಿನ ಕರ್ನಾಟಕ ಲಘು ವಿವಾದ ನ್ಯಾಯಾಲಯಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;
ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

(iv) ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ವಿಧೇಯಕ, 2015
ಶ್ರೀ ಕೃಷ್ಣ ಬೈರೇಗೌಡ (ಕೃಷಿ ರಾಜ್ಯ ಸಚಿವರು) ಅವರು;

ಅ) 2015ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು;
ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

(v) ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ(ತಿದ್ದುಪಡಿ) ವಿಧೇಯಕ, 2015
ಶ್ರೀ ಆರ್.ವಿ. ದೇಶಪಾಂಡೆ (ಉನ್ನತ ಶಿಕ್ಷಣ ಮತ್ತು ಪ್ರವಾಸೋದ್ಯಮ ಸಚಿವರು) ಅವರು;

ಅ) 2015ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ(ತಿದ್ದುಪಡಿ) ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸೂಚಿಸುವುದು:
ಆ) ಹಾಗೂ ವಿಧೇಯಕವನ್ನು ಅಂಗೀಕರಿಸಬೇಕೆಂದು ಸೂಚಿಸುವುದು.

3. ಪ್ರಶ್ನೋತ್ತರ

ಅ) ಸದನದಲ್ಲಿ ಉತ್ತರಿಸುವ ಪ್ರಶ್ನೆಗಳು	:	**ಏಳನೇ ಪಟ್ಟಿ**
ಆ) ದಿನಾಂಕ 03.07.2015ರ ಐದನೇ ಪಟ್ಟಿಯಿಂದ ವರ್ಗಾವಣೆಗೊಂಡ ಡಾ॥ ಕೆ.ಸುಧಾಕರ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ: 69(1581)	:	**ನಗರಾಭಿವೃದ್ಧಿ ಸಚಿವರು**
ಆ) ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು	:	**ಏಳನೇ ಪಟ್ಟಿ**

4. ಗಮನ ಸೆಳೆಯುವ ಸೂಚನೆಗಳು

1. ಶ್ರೀ ಮಾಲೀಕಯ್ಯ ವೆಂಕಯ್ಯ ಗುತ್ತೇದಾರ್ ಅವರು ಕಲಬುರ್ಗಿ ಜಿಲ್ಲೆ ಅಫಜಲಪುರ್ ಮತಕ್ಷೇತ್ರಕ್ಕೆ ಬಸವ, ಡಾ॥ಅಂಬೇಡ್ಕರ್ ಹಾಗೂ ವಾಜಪೇಯಿ ಯೋಜನೆಯಡಿಯಲ್ಲಿ ಮನೆಗಳು ಮಂಜೂರಾಗಿದ್ದರೂ, ನೋಡಲ್ ಅಧಿಕಾರಿಗಳ ಕೊರತೆಯಿಂದ ಹಣ ಬಿಡುಗಡೆ ವಿಳಂಬವಾಗಿರುವ ಬಗ್ಗೆ ಮಾನ್ಯ ವಸತಿ ಸಚಿವರ ಗಮನ ಸೆಳೆಯುವುದು.

ಮು.ತಿ.ನೋ.,.

೨. ಶ್ರೀ ವಿ.ಸುನೀಲ್‌ಕುಮಾರ್ ಅವರು ಕಾರ್ಕಳ ತಾಲ್ಲೂಕಿನ ಹಲವು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆರ್.ಎಂ.ಎಸ್.ಎ. ಯೋಜನೆಯಡಿಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದ್ದರೂ, ಕಾಮಗಾರಿ ಅಪೂರ್ಣವಾಗಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ರಾಜ್ಯ ಸಚಿವರ ಗಮನ ಸೆಳೆಯುವುದು.

೩. ಶ್ರೀ ಶಿವಾನಂದ ಎಸ್. ಪಾಟೀಲ್ ಅವರು ವಿಜಯಪುರ ನಗರದ ಮಧ್ಯಭಾಗದಲ್ಲಿರುವ ಅಗ್ನಿಶಾಮಕದಳ ವಾಹನವನ್ನು ನಿಲ್ಲಿಸಲು ಕಾಯ್ದಿರಿಸಲಾದ ಜಾಗವನ್ನು ಕಾನೂನುಬಾಹಿರವಾಗಿ ಖಾಸಗಿ ವ್ಯಕ್ತಿಗೆ ನೀಡಿರುವ ಬಗ್ಗೆ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆಯುವುದು.

4. ಶ್ರೀ ಯು.ಬಿ.ಬಣಕಾರ ಅವರು ಹಾವೇರಿ ಜಿಲ್ಲೆ ಹಿರೇಕೆರೂರ ತಾಲ್ಲೂಕು ಹಿರೇಮೊರಬ ಗ್ರಾಮದಲ್ಲಿ ನಡೆಯುತ್ತಿದ್ದ ಪ್ರೌಢ ಶಾಲೆಯನ್ನು ಮುಚ್ಚಿರುವುದರಿಂದ ಅಲ್ಲಿನ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಗಮನ ಸೆಳೆಯುವುದು.

5. ಶ್ರೀ ಪಿಳ್ಳಮುನಿಶಾಮಪ್ಪ ಅವರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿಜಯಪುರದಲ್ಲಿ ಹೊಸ ಬಸ್ ಡಿಪೋ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದ್ದರೂ, ಇದುವರೆವಿಗೂ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸದಿರುವ ಬಗ್ಗೆ ಮಾನ್ಯ ಸಾರಿಗೆ ಸಚಿವರ ಗಮನ ಸೆಳೆಯುವುದು.

6. ಶ್ರೀ ಸಿ.ಎನ್.ಬಾಲಕೃಷ್ಣ ಅವರು ಚನ್ನರಾಯಪಟ್ಟಣ ತಾಲ್ಲೂಕು ನುಗ್ಗೇಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ನಿವೇಶನ ಒದಗಿಸಿದ್ದರೂ, ಕಟ್ಟಡ ಕಾಮಗಾರಿ ಪ್ರಾರಂಭಿಸದಿರುವ ಬಗ್ಗೆ ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಗಮನ ಸೆಳೆಯುವುದು.

7. ಶ್ರೀ ಡಿ.ಎನ್. ಜೀವರಾಜ್ ಅವರು ಚಿಕ್ಕಮಗಳೂರು ತಾಲ್ಲೂಕು ಖಾಂಡ್ಯ ಹೋಬಳಿ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರಿಗೋಳ, ಅರಿಸಿನಗೆರೆ ಗ್ರಾಮದ ರೈತರನ್ನು ಒಕ್ಕಲೆಬ್ಬಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು.

೮. ಶ್ರೀಯುತರಾದ ಹೆಚ್.ಎಸ್. ಪ್ರಕಾಶ್, ಹೆಚ್.ಡಿ.ರೇವಣ್ಣ ಮತ್ತು ಹೆಚ್.ಕೆ. ಕುಮಾರಸ್ವಾಮಿ ಅವರುಗಳು ಹಾಸನ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು ರೈತರನ್ನು ವಂಚಿಸಿ ಕಾನೂನುಬಾಹಿರವಾಗಿ ಬಡಾವಣೆಗಳನ್ನು ನಿರ್ಮಿಸುತ್ತಿರುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು.

೯. ಶ್ರೀ ಬಿ.ವೈ.ರಾಘವೇಂದ್ರ ಅವರು ರಾಜ್ಯದಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನದ ಬಾಕಿ ಹಣವನ್ನು ನೀಡುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪಶುಸಂಗೋಪನೆ ಹಾಗೂ ಮುಜರಾಯಿ ಸಚಿವರ ಗಮನ ಸೆಳೆಯುವುದು.

ಮು.ತಿ.ನೋ.,.

10. ಶ್ರೀ ಎಂ. ಕೃಷ್ಣಾರೆಡ್ಡಿ ಅವರು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರಕ್ಕೆ ಕುಡಿಯುವ ನೀರನ್ನು ಒದಗಿಸುವ ಬಗ್ಗೆ ಮಾನ್ಯ ಪೌರಾಡಳಿತ, ಸ್ಥಳೀಯ ಸಂಸ್ಥೆಗಳು, ಸಾರ್ವಜನಿಕ ಉದ್ದಿಮೆಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವರ ಗಮನ ಸೆಳೆಯುವುದು.

11. ಶ್ರೀ ಪಿ. ರಾಜೀವ್ ಅವರು ರಾಜ್ಯದ ಪ್ರಮುಖ ರಾಜ್ಯ ಹೆದ್ದಾರಿ ಹಾಗೂ ಕುಡಚಿ ಮತಕ್ಷೇತ್ರದಲ್ಲಿ ಹಾದುಹೋಗುವ ಜತ್-ಜಂಬೋಟಿ ರಸ್ತೆಯು ಸಂಪೂರ್ಣ ಹಾಳಾಗಿರುವುದರಿಂದ ಉಂಟಾಗಿರುವ ತೊಂದರೆಯ ಬಗ್ಗೆ ಮಾನ್ಯ ಲೋಕೋಪಯೋಗಿ ಸಚಿವರ ಗಮನ ಸೆಳೆಯುವುದು.

12. ಶ್ರೀ ವಿ.ಸುನೀಲ್‌ಕುಮಾರ್ ಅವರು ನೂತನವಾಗಿ ರಚನೆಯಾಗಿರುವ ಗ್ರಾಮ ಪಂಚಾಯತಿಗಳಿಗೆ ಕಟ್ಟಡ ಹಾಗೂ ಸಿಬ್ಬಂದಿಗಳ ಕೊರತೆಯಿಂದ ಆಡಳಿತಾತ್ಮಕ ತೊಂದರೆ ಉಂಟಾಗಿರುವ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವರ ಗಮನ ಸೆಳೆಯುವುದು.

13. ಶ್ರೀ ಅಪ್ಪಾಜಿ. ಸಿ.ಎಸ್.ನಾಡಗೌಡ ಅವರು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ (ಆರ್.ಎಂ.ಎಸ್.ಎ) ಯೋಜನೆಯಡಿ 2014-15ನೇ ಸಾಲಿನಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಿಗಾಗಿ ಬಿಡುಗಡೆಯಾದ ಅನುದಾನದಲ್ಲಿ ನಿಗದಿತ ಕಾಮಗಾರಿಗಳನ್ನು ಕೈಗೊಳ್ಳದಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ರಾಜ್ಯ ಸಚಿವರ ಗಮನ ಸೆಳೆಯುವುದು.

14. ಶ್ರೀ ಸಂಜಯ ಬಿ. ಪಾಟೀಲ್ ಅವರು ಬೆಳಗಾವಿ ನಗರದ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆಯನ್ನು ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ಹೆಚ್ಚಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು.

15. ಶ್ರೀಮತಿ ಶಾರದಾ ಪೂರ್ಯ ನಾಯ್ಕ್ ಅವರು ಶಿವಮೊಗ್ಗ ತಾಲ್ಲೂಕು ಆಯನೂರು ಹೋಬಳಿ ಬಿಲ್ಗುಣಿ ಗ್ರಾಮದಲ್ಲಿ ಇನಾಮ್ ರದ್ದು ಕಾಯ್ದೆಯಡಿ ಮಾಡಲಾಗಿರುವ ಸರ್ವೆ ಕಾರ್ಯವನ್ನು ಪುನರ್ ಪರಿಶೀಲಿಸುವ ಬಗ್ಗೆ ಮಾನ್ಯ ಕಂದಾಯ ಸಚಿವರ ಗಮನ ಸೆಳೆಯುವುದು.

16. ಶ್ರೀ ಜಿ.ಎಸ್. ಪಾಟೀಲ್ ಅವರು 2013-14ನೇ ಸಾಲಿನಲ್ಲಿ ಗದಗ ಜಿಲ್ಲೆಯಲ್ಲಿನ ಪ್ರೌಢ ಶಾಲೆಗಳಲ್ಲಿ ಆರ್.ಎಂ.ಎಸ್.ಎ ಯೋಜನೆಯಡಿ ಮಂಜೂರಾದ ಕಟ್ಟಡ ಕಾಮಗಾರಿಗಳು ಸಂಪೂರ್ಣ ಸ್ಥಗಿತಗೊಂಡಿರುವ ಬಗ್ಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ರಾಜ್ಯ ಸಚಿವರ ಗಮನ ಸೆಳೆಯುವುದು.

17. ಶ್ರೀ ಹೆಚ್.ಎಸ್.ಶಿವಶಂಕರ್ ಅವರು ಕರ್ನಾಟಕ ನೀರಾವರಿ ನಿಗಮ ನಿಯಮಿತದ ನಂ.3 ಮತ್ತು ನಂ.5ರ ಭದ್ರಾ ನಾಲಾ ವಿಭಾಗ ವ್ಯಾಪ್ತಿಯ ಕಾಲುವೆಗಳಲ್ಲಿ ಹೂಳೆತ್ತುವ ಹಾಗೂ ಹರಿಹರ ನಗರದಲ್ಲಿ ಹಾದು ಹೋಗಿರುವ ಭದ್ರಾ ನಾಲೆಗೆ ತಡೆಗೋಡೆ ನಿರ್ಮಿಸುವ ಬಗ್ಗೆ ಮಾನ್ಯ ಭಾರೀ ಮತ್ತು ಮಧ್ಯಮ ನೀರಾವರಿ ಸಚಿವರ ಗಮನ ಸೆಳೆಯುವುದು.

ಮು.ತಿ.ನೋ.,.

18. ಶ್ರೀ ಕೆ.ಎಂ.ತಿಮ್ಮರಾಯಪ್ಪ ಅವರು ಪಾವಗಡ ತಾಲ್ಲೂಕಿನಲ್ಲಿ ಗುರುತಿಸಲಾಗಿರುವ ಜೀತದಾರರನ್ನು ಜೀತದಿಂದ ಮುಕ್ತಿಗೊಳಿಸಿ, ಪುನರ್ ವಸತಿ ಸೇರಿದಂತೆ ಇನ್ನಿತರೆ ಸೌಲಭ್ಯವನ್ನು ಕಲ್ಪಿಸುವ ಬಗ್ಗೆ ಮಾನ್ಯ ಕಾರ್ಮಿಕ ರಾಜ್ಯ ಸಚಿವರ ಗಮನ ಸೆಳೆಯುವುದು.

19. ಶ್ರೀ ರಮೇಶ್ ಬಾಳಪ್ಪ ಭೂಸನೂರು ಅವರು ವಿಜಯಪುರ ಜಿಲ್ಲೆಯ ಸಿಂಧಗಿ ನಗರದಲ್ಲಿರುವ ಕೆರೆಯು ಬತ್ತಿ ಹೋಗಿರುವುದರಿಂದ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆಯ ಬಗ್ಗೆ ಮಾನ್ಯ ಪೌರಾಡಳಿತ, ಸ್ಥಳೀಯ ಸಂಸ್ಥೆಗಳು, ಸಾರ್ವಜನಿಕ ಉದ್ದಿಮೆಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವರ ಗಮನ ಸೆಳೆಯುವುದು.

20. ಶ್ರೀ ಎನ್.ಹೆಚ್. ಕೋನರಡ್ಡಿ ಅವರು ಧಾರವಾಡ ಹಾಗೂ ಕಲಬುರ್ಗಿ ಉಚ್ಛನ್ಯಾಯಾಲಯದ ಎರಡು ಪೀಠಗಳಲ್ಲಿ ಕೆ.ಎ.ಟಿ. ಪೀಠಗಳನ್ನು ಸ್ಥಾಪಿಸದಿರುವ ಬಗ್ಗೆ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪಶುಸಂಗೋಪನೆ ಹಾಗೂ ಮುಜರಾಯಿ ಸಚಿವರ ಗಮನ ಸೆಳೆಯುವುದು.

21. ಡಾ॥ ವಿಶ್ವನಾಥ್ ಈ. ಪಾಟೀಲ್ ಅವರು ಬೆಳಗಾವಿಯಲ್ಲಿರುವ ಡಾ॥ ಪ್ರಭಾಕರ್ ಕೋರೆ ಆಸ್ಪತ್ರೆಯಲ್ಲಿ ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಚಿಕಿತ್ಸೆ ವೆಚ್ಚವನ್ನು ಬಾಲ ಸಂಜೀವಿನಿ ಯೋಜನೆಯಿಂದ ಭರಿಸುವ ಬಗ್ಗೆ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ರಾಜ್ಯ ಸಚಿವರ ಗಮನ ಸೆಳೆಯುವುದು.

22. ಶ್ರೀ ಕೆ.ಎಂ. ಶಿವಲಿಂಗೇಗೌಡ ಅವರು ಕಲ್ಲುಗಣಿ ಗುತ್ತಿಗೆಯನ್ನು ರದ್ದುಪಡಿಸಿ ಇ–ಹರಾಜು ಮಾಡಲು ಉದ್ದೇಶಿಸಿರುವುದರಿಂದ ಸಾರ್ವಜನಿಕರಿಗೆ ಹಾಗೂ ಸಣ್ಣ ಮತ್ತು ಮಧ್ಯಮ ಕಲ್ಲುಗಣಿ ಗುತ್ತಿಗೆದಾರರಿಗೆ ತೊಂದರೆಯಾಗುತ್ತಿರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರ ಗಮನ ಸೆಳೆಯುವುದು.

23. ಡಾ॥ ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಸುರಿದ ಆಲಿಕಲ್ಲು ಮಳೆಯಿಂದಾಗಿ ನಾಶವಾಗಿರುವ ದ್ರಾಕ್ಷಿ ಬೆಳೆಗೆ ಪರಿಹಾರ ನೀಡದಿರುವ ಬಗ್ಗೆ ಮಾನ್ಯ ಕೃಷಿ ಮಾರುಕಟ್ಟೆ ಮತ್ತು ತೋಟಗಾರಿಕೆ ಸಚಿವರ ಗಮನ ಸೆಳೆಯುವುದು.

24. ಶ್ರೀ ಕೆ.ಎಸ್.ಪುಟ್ಟಣ್ಣಯ್ಯ ಅವರು ರಾಜ್ಯದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಬಹುತೇಕ ಅನುವುಗಾರರನ್ನು ಸೇವೆಯಿಂದ ತೆಗೆದುಹಾಕಿರುವ ಬಗ್ಗೆ ಮಾನ್ಯ ಕೃಷಿ ರಾಜ್ಯ ಸಚಿವರ ಗಮನ ಸೆಳೆಯುವುದು.

೫. ನಿಯಮ ೬೯ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ

1. ಶ್ರೀಯುತರುಗಳಾದ ಹೆಚ್.ಕೆ.ಕುಮಾರಸ್ವಾಮಿ, ಬಿ.ಬಿ.ನಿಂಗಯ್ಯ, ಕೆ.ಜಿ.ಬೋಪಯ್ಯ, ವಿಶ್ವೇಶ್ವರ ಹೆಗಡೆ ಕಾಗೇರಿ, ಸಿ.ಟಿ.ರವಿ ಹಾಗೂ ಇತರರು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತು ಕಾರವಾರ ಜಿಲ್ಲೆಗಳಲ್ಲಿ ಬಿದ್ದ ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ಬೆಳೆ ನಾಶವಾಗಿ ರೈತರಿಗೆ ಉಂಟಾಗಿರುವ ನಷ್ಟಕ್ಕೆ ಪರಿಹಾರ ನೀಡಲು ವಿಶೇಷ ಪ್ಯಾಕೇಜ್ ಘೋಷಿಸುವಂತೆ ಪ್ರಸ್ತಾಪಿಸಿರುವ ಸೂಚನೆಯ ಬಗ್ಗೆ ಚರ್ಚೆ.

ಮು.ತಿ.ನೋ.,.

2. ಶ್ರೀಯುತರುಗಳಾದ ಹೆಚ್.ಡಿ.ಕುಮಾರಸ್ವಾಮಿ, ವೈ.ಎಸ್.ವಿ. ದತ್ತ, ಹೆಚ್.ಡಿ.ರೇವಣ್ಣ, ಡಿ.ಸಿ.ತಮ್ಮಣ್ಣ, ಎನ್.ಹೆಚ್. ಕೋನರೆಡ್ಡಿ ಹಾಗೂ ಇತರರು ರಾಜ್ಯದ 13 ಜಿಲ್ಲಾ ಹಾಲು ಒಕ್ಕೂಟಗಳ ವ್ಯಾಪ್ತಿಯಲ್ಲಿ 15000 ಮೆಟ್ರಿಕ್ ಟನ್ ಹಾಲಿನ ಪುಡಿ ದಾಸ್ತಾನಿರುವುದರಿಂದ ಕೋಟ್ಯಂತರ ರೂಪಾಯಿಗಳು ನಷ್ಟವಾಗುತ್ತಿರುವ ಬಗ್ಗೆ ನೀಡಿರುವ ಸೂಚನೆಯ ಮೇಲೆ ಚರ್ಚೆ.

6. ಅರ್ಧ ಗಂಟೆ ಕಾಲಾವಧಿ ಚರ್ಚೆ

ಶ್ರೀ ಎಂ.ಕೃಷ್ಣಾರೆಡ್ಡಿ ಅವರು "ಅಕ್ರಮವಾಗಿ ಬಡಾವಣೆ ನಿರ್ಮಿಸುವ" ಬಗ್ಗೆ ದಿನಾಂಕ: 29.06.2015ರ ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳ ಒಂದನೇ ಪಟ್ಟಿಯಲ್ಲಿನ ಪ್ರಶ್ನೆ ಸಂಖ್ಯೆ: 59(55)ಕ್ಕೆ ಒದಗಿಸಿರುವ ಉತ್ತರಕ್ಕೆ ಸಂಬಂಧಿಸಿದಂತೆ ಅರ್ಧ ಗಂಟೆ ಕಾಲ ಚರ್ಚಿಸುವುದು.

ಎಂ.ಗುರುರಾಜ
ಕಾರ್ಯದರ್ಶಿ

Raj Nagowda

ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು.
(http://kla.kar.nic.in/assembly/lob/lob.htm)